



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೬-ಬಿ Part - VI-B	ಬೆಳಗಾವಿ, ಶುಕ್ರವಾರ, ಜನವರಿ ೦೭, ೨೦೨೨ (ಪುಷ್ಯ ಮಾಸ ೧೭, ಶಕ ವರ್ಷ ೧೯೪೩) Belagavi, Friday, January 07, 2022 (Pushya masa 17, Shaka Varsha 1943)	ನಂ. ೦೩ No. 03
---------------------------	--	------------------

ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯಪುರ

Office of the Deputy Commissioner, Bijapur District, Bijapur 586101 (Karnataka)

ಕ್ರ.ಸಂ/ಕ.ವಿ/ಚುನಾವಣೆ/ಸಿಆರ್-01/2021-22

ದಿನಾಂಕ: 07-01-2022

ಕರಡು ಅಧಿಸೂಚನೆ

ಸರ್ಕಾರದ ಅಧಿಸೂಚನೆ ಸಂಖ್ಯೆ: RD 08 LRD 2019 Date: 03-10-2020 ರಂತೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕು ವಿಭಜನೆಯಾಗಿ “ಆಲಮೇಲ” ಹೊಸ ತಾಲ್ಲೂಕಾಗಿ ರಚನೆಯಾಗಿರುತ್ತದೆ, ಕೆಲವು ಗ್ರಾಮ ಪಂಚಾಯತಿಯ ವ್ಯಾಪ್ತಿಯ ಗ್ರಾಮಗಳ ಗುಂಪುಗಳು ಒಂದೇ ತಾಲ್ಲೂಕಿನಲ್ಲಿ ಉಳಿಯದೆ, ಆಲಮೇಲ ತಾಲ್ಲೂಕಿಗೆ ಹಂಚಿ ಹೋಗಿರುವುದರಿಂದ ಸಿಂದಗಿ ತಾಲ್ಲೂಕಿನ ಗ್ರಾಮಗಳ ಗುಂಪು ಅಥವಾ ಗ್ರಾಮಗಳನ್ನು ಮರು ವಿಂಗಡಣೆ ಮಾಡಬೇಕಾಗಿರುತ್ತದೆ.

ಸಿಂದಗಿ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯತಿಗಳ ಗ್ರಾಮಗಳನ್ನು, ಹತ್ತಿರದ ಗ್ರಾಮ ಪಂಚಾಯತಿಗಳಿಗೆ ಸೇರ್ಪಡೆ ಮಾಡಿ ಮರು ವಿಂಗಡಣೆ ಮಾಡಲು, ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ರಚಿಸಲಾದ ಉಪ ಸಮಿತಿಯ ವರದಿ ಹಾಗೂ ಸರ್ಕಾರದ ಪತ್ರ ಸಂಖ್ಯೆ: ಆರ್ಡಿಪಿಆರ್ 194 ಜಿಪಿಎಸ್ 2021 ದಿನಾಂಕ 12-11-2021ರ ನಿರ್ದೇಶನ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ 4ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪಿ. ಸುನೀಲ್ ಕುಮಾರ್ ಭಾ.ಆ.ಸೇ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿ ಆದ ನಾನು ಸಿಂದಗಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳನ್ನು ಮರುವಿಂಗಡಿಸಿ ಈ ಕೆಳಕಂಡ ಕೋಷ್ಟಕದ 3 ನೇ ಅಂಕದಲ್ಲಿ

ನಿರ್ದಿಷ್ಟಪಡಿಸಿರುವ ಗ್ರಾಮಗಳನ್ನು 2ನೇ ಅಂಕದ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಳಪಡುತ್ತದೆ ಎಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಕೋಷ್ಟಕ

ತಾಲ್ಲೂಕು: ಸಿಂದಗಿ

ಕ್ರ.ಸಂ	ಗ್ರಾಮ ಪಂಚಾಯಿತಿಯ ಹೆಸರು ಮತ್ತು ಕೇಂದ್ರ ಸ್ಥಾನ	ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳು
1	2	3
1	ಚಾಂದಕವರೆ	ಚಾಂದಕವರೆ ಸುರಗಿಹಳ್ಳಿ
2	ಯರಗಲ್ಲ ಬಿ.ಕೆ.	ಯರಗಲ್ಲ ಬಿ.ಕೆ. ಯರಗಲ್ಲ ಕೆ.ಡಿ. ಬಂಕಲಗಿ ಬ್ಯಾಲಿಹಾಳ

ಅಧಿಸೂಚನೆಯಿಂದ ಭಾಧಿತರಾಗಬಹುದಾದಂತಹ ವ್ಯಕ್ತಿಗಳು ಅಥವಾ ಗ್ರಾಮ ಪಂಚಾಯಿತಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 21-01-2022 ರೊಳಗಾಗಿ ಲಿಖಿತ ರೂಪದಲ್ಲಿ ಕಾರಣ ಸಹಿತವಾಗಿ ಜಿಲ್ಲಾಧಿಕಾರಿಗಳ ಕಛೇರಿ ವಿಜಯಪುರ ರವರಿಗೆ ಸಲ್ಲಿಸಬಹುದೆಂದು ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸಿದೆ.

ಜಿಲ್ಲಾಧಿಕಾರಿ
ವಿಜಯಪುರ ಜಿಲ್ಲೆ, ವಿಜಯಪುರ